ಲಿಖಿತ ಮೂಲಕ ಉತ್ತರಿಸುವ

ಕರ್ನಾಟಕ ವಿಧಾನ ಪರಿಷತ್ತು
ನೂರ ನಲವತ್ತನೆಯ ಅಧಿವೇಶನ
ಬುಧವಾರ, ದಿನಾಂಕ : 11 ನೇ ಮಾರ್ಚ್, 2020

ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗಳ ಬಗ್ಗೆ

ಶ್ರೀ ಐವನ್ ಡಿ'ಸೋಜಾ (ನಾಮನಿರ್ದೇಶನ ಹೊಂದಿದವರು) :-

593 (638) ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರು ಈ ವಿಷಯಗಳನ್ನು ದಯವಿಟ್ಟು ತಿಳಿಸುವರೆ :-

(ಅ) ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು-ತಲಪಾಡಿ, ಹೆದ್ದಾರಿ ಕಾಮಗಾರಿಗಳು ಪೂರ್ಣಗೊಳ್ಳುವುದು ಯಾವಾಗ; ಕಾಮಗಾರಿ ಪೂರ್ಣಗೊಳ್ಳುವ ವರ್ಷ ಯಾವುದು; ನಿಗದಿಗೊಳಿಸಿದ ಸಮಯ ಎಷ್ಟು ; (ವಿವರ ನೀಡುವುದು)

(ಆ) ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಷ್ಟು ಫ್ಲೈಓವರ್‌ಗಳು ರಚನೆಗೊಳ್ಳಲಿದೆ; ಪೂರ್ಣಗೊಂಡ ಫ್ಲೈಓವರ್‌ಗಳಾವುವು; (ವಿವರ ನೀಡುವುದು)

(ಇ) ಪಂಪ್‌ವೆಲ್ ಫ್ಲೈಓವರ್ ಪೂರ್ಣಗೊಂಡಿದೆಯೇ; ಈ ಕಾಮಗಾರಿ ಯಾವಾಗ ಪ್ರಾರಂಭಗೊಂಡಿತ್ತು; ವಿವರ ನೀಡುವುದು; ಈ ಫ್ಲೈಓವರ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿದೆಯೇ; (ವಿವರ ನೀಡುವುದು)

(ಈ) ಹೆದ್ದಾರಿ 66ರ ಕಾಮಗಾರಿ ಯಾವ ಗುತ್ತಿಗೆದಾರರಿಗೆ ಒದಗಿಸಲಾಗಿದೆ; ಕಳಪೆ ಕಾಮಗಾರಿಗಳ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳೇನು ? (ವಿವರ ನೀಡುವುದು)